



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಗುರುವಾರ, ೦೯, ಜನವರಿ, ೨೦೨೫(ಪುಷ್ಯ, ೧೯, ಶಕವರ್ಷ, ೧೯೪೬) BENGALURU, THURSDAY, 09, JANUARY, 2025(PUSHYA, 19, SHAKAVARSHA, 1946)	ಸಂ. ೧೭ No. 17
------------------------	--	------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಇಡಿ 92 ಡಿಸಿಇ 2023 (ಇ)

ಕರ್ನಾಟಕ ಸರ್ಕಾರದ ಸಚಿವಾಲಯ,  
ಬಹುಮಹಡಿ ಕಟ್ಟಡ,  
ಬೆಂಗಳೂರು, ದಿನಾಂಕ: 09-01-2025.

## ಅಧಿಸೂಚನೆ

ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ:ಇಡಿ 92 ಡಿಸಿಇ 2023 (ಇ), ದಿನಾಂಕ:03.11.2023 ರಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ನಿಯಮ 9 ರ ಉಪನಿಯಮ (2) ಮತ್ತು (3) ರನ್ವಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಗಳನ್ನು ವೇತನ ಶ್ರೇಣಿ ರೂ.57700-182400 (ಯುಜಿಸಿ ವೇತನ ಶ್ರೇಣಿ) ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ಆದೇಶಿಸಿದೆ.

ವಿಷಯ: POL-Political Science

ಹುದ್ದೆ: Regular-Group-C

ವೃಂದ: NON-HK (ಸಾಮಾನ್ಯ ಮಿಕ್ಕುಳಿದ ವೃಂದ)

Sl. No.	Dated 03.11.2023 Govt. Notification Sl. No.	NAME	DOB	SELECTED CATEGORY
01	01	ARUN KURABET	27-07-1984	GMR
02	02	GADIYAPPANAVAR RAVISHANKAR	22-07-1982	GM

ಈ ಅಧಿಸೂಚನೆಯ ಪ್ರತಿಯನ್ನು ಮೇಲೆ ನಮೂದಿಸಿರುವ ಅಭ್ಯರ್ಥಿಗಳ ಖಾಯಂ ವಿಳಾಸಕ್ಕೆ ಪ್ರತ್ಯೇಕವಾಗಿ ನೋಂದಣಿ ಅಂಚೆಯ ಮೂಲಕ ರವಾನಿಸಲು ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ಕ್ರಮವಹಿಸುವುದು.

ಸದರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳು ಈ ಆದೇಶ ತಲುಪಿದ 15 (ಹದಿನೈದು) ದಿನಗಳೊಳಗೆ ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಸೌಧ, ಶೇಷಾದ್ರಿ ರಸ್ತೆ, ಬೆಂಗಳೂರು ಇವರಲ್ಲಿ ವರದಿ ಮಾಡಿಕೊಳ್ಳತಕ್ಕದ್ದು. ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ನಿಯಮಾನುಸಾರ ಜೇಷ್ಠತೆಯ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಅಭ್ಯರ್ಥಿಗಳಿಗೆ ಸ್ಥಳನಿಯುಕ್ತಿ ಆದೇಶವನ್ನು ನೀಡುವುದು. ಅಭ್ಯರ್ಥಿಗಳು ಸ್ಥಳ ನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡ ದಿನಾಂಕದಿಂದ ವೇತನ ಹಾಗೂ ಇತರ ಭತ್ಯೆಗಳನ್ನು ಪಡೆಯಲು ಅರ್ಹರಿರುತ್ತಾರೆ.

ಸರ್ಕಾರದ ಪೂರ್ವಾನುಮತಿ ಪಡೆಯದೆ ನಿಗದಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫಲರಾಗುವ ಅಭ್ಯರ್ಥಿಯ ನೇಮಕಾತಿ ಆದೇಶವು ತಾನಾಗಿಯೇ ಅನೂರ್ಜಿತವಾಗುತ್ತದೆ.

### **ಷರತ್ತುಗಳು:**

1. ಇದು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಮಾಡಿರುವ ನೇರ ನೇಮಕಾತಿಯಾಗಿರುವುದರಿಂದ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ರನ್ವಯ ಹಾಗೂ ಕರ್ನಾಟಕ ನಾಗರಿಕ ಸೇವಾ (ಜೇಷ್ಠತೆ) ನಿಯಮಗಳು, 1957 ರ ನಿಯಮ (5) ರನ್ವಯ ಸರ್ಕಾರದ ಅಧಿಸೂಚನೆ ಸಂಖ್ಯೆ:ಇಡಿ 92 ಡಿಸಿಇ 2023 (ಇ) ದಿನಾಂಕ:03.11.2023 ರಲ್ಲಿ ಪ್ರಕಟಿಸಿರುವ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಜೇಷ್ಠತೆಯು ಅಂತಿಮವಾಗಿರುತ್ತದೆ.
2. ದಿನಾಂಕ:03.11.2023 ರಂದು ಪ್ರಕಟಿಸಿರುವ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಇನ್ನುಳಿದ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ತೃಪ್ತಿಕರವಾಗಿ ಪೂರ್ಣಗೊಂಡ ನಂತರ ಪ್ರತ್ಯೇಕ ನೇಮಕಾತಿ ಆದೇಶ ಹೊರಡಿಸಲಾಗುವುದು. ಅಂತಹ ಅಭ್ಯರ್ಥಿಗಳ ಅರ್ಹತೆ/ಜೇಷ್ಠತೆಗೆ ಯಾವುದೇ ಬಾಧೆಯಾಗುವುದಿಲ್ಲ. ಯಾವುದೇ ಅಭ್ಯರ್ಥಿಯು ಕರ್ತವ್ಯಕ್ಕೆ ಹಾಜರಾದ ದಿನಾಂಕವನ್ನಾಧರಿಸಿ ಜೇಷ್ಠತೆಯನ್ನು ಕ್ಲೇಮು ಮಾಡುವ ಹಕ್ಕುಳ್ಳವನಾಗಿರುವುದಿಲ್ಲ.
3. ನೇಮಕಗೊಂಡ ಅಭ್ಯರ್ಥಿಗಳು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನ ಪ್ರಾಂಶುಪಾಲರ ಸಮಕ್ಷಮದಲ್ಲಿ ಕಾರ್ಯವರದಿ ಮಾಡಿಕೊಳ್ಳುವ ಸಮಯದಲ್ಲಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು.
4. ಈ ನೇಮಕಾತಿಯು ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಅಭ್ಯರ್ಥಿಯು ತೃಪ್ತಿಕರವಾಗಿ ಪೂರೈಸುವ ಷರತ್ತಿಗೊಳಪಟ್ಟಿರುತ್ತದೆ.
5. ಅಭ್ಯರ್ಥಿಯು ಪರೀಕ್ಷಾರ್ಥ ಅವಧಿಯಲ್ಲಿ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗತಕ್ಕದ್ದು.
6. ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವೆಗಳು (ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ) ನಿಯಮಗಳು, 2012 ರನ್ವಯ ಹಾಗೂ ಸದರಿ ನಿಯಮಗಳಿಗೆ ಸರ್ಕಾರವು ಕಾಲ

ಕಾಲಕ್ಕೆ ಹೊರಡಿಸಿರುವ/ಹೊರಡಿಸುವ ನಿಯಮಗಳನ್ವಯ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ.

7. ನೇಮಕಗೊಂಡ ಅಭ್ಯರ್ಥಿಗಳಿಗಾಗಿ ಕೈಗೊಳ್ಳಲಾಗುವ ಫೌಂಡೇಶನ್ ಕೋರ್ಸ್‌ಗೆ (ಬುನಾದಿ ತರಬೇತಿ) ಹಾಜರಾಗುವುದು ಕಡ್ಡಾಯವಾಗಿರುತ್ತದೆ.
8. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅವಶ್ಯಕತೆ ಇರುವ ಓರಿಯಂಟೇಷನ್ ಮತ್ತು ರೆಪ್ರೆಶರ್ ಕೋರ್ಸ್ ತರಬೇತಿಯನ್ನು ಪೂರೈಸತಕ್ಕದ್ದು.  
ಅಭ್ಯರ್ಥಿಯು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ನಿಯಮಾನುಸಾರ ವೇತನ, ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುತ್ತಾರೆ.
10. ಅಭ್ಯರ್ಥಿಗಳು ಕಾರ್ಯವರದಿ ಮಾಡಿಕೊಳ್ಳಲು ಹಾಗೂ ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಯಾವುದೇ ಭತ್ಯೆಗಳನ್ನು ಪಡೆಯಲು ಅರ್ಹರಿರುವುದಿಲ್ಲ.
11. ಸರ್ಕಾರದ ಆದೇಶ ಸಂಖ್ಯೆ ಎಫ್‌ಡಿ (ಎಸ್.ಪಿ.ಎಲ್) 04 ಪಿಇಟಿ 2005, ದಿನಾಂಕ:31.05.2006 ರಲ್ಲಿನ ಹೊಸ ಪಿಂಚಣಿ ಯೋಜನೆ (NPS) ವ್ಯಾಪ್ತಿಗೆ ಅನ್ವಯವಾಗುತ್ತದೆ.
12. ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಸಿಬ್ಬಂದಿಗಳು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 252(ಬಿ) ರನ್ವಯ ಸೇವೆಯಿಂದ ಬಿಡುಗಡೆ ಹೊಂದಿ, ಸ್ಥಳ ನಿಯುಕ್ತಿಗೊಳಿಸಲಾದ ಕಾಲೇಜಿನಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳತಕ್ಕದ್ದು. ಈ ಬಗ್ಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರು ದೃಢೀಕರಿಸತಕ್ಕದ್ದು.
13. ಅಭ್ಯರ್ಥಿಗಳು ನೀಡಿರುವ/ನೀಡುವ ಯಾವುದೇ ಮಾಹಿತಿ / ದಾಖಲಾತಿಗಳು ಯಾವುದೇ ಸಮಯದಲ್ಲಿ ತಪ್ಪು / ನಕಲಿ ಎಂದು ಕಂಡುಬಂದಲ್ಲಿ ಕರ್ನಾಟಕ ನಾಗರಿಕ ಸೇವಾ(ಸಾಮಾನ್ಯ ನೇಮಕಾತಿ) ನಿಯಮಗಳು 1977 ರ ನಿಯಮ 20 ರನ್ವಯ ಅಂತಹವರನ್ನು ಯಾವುದೇ ಮುನ್ಸೂಚನೆ ನೀಡದೇ ನೇಮಕಾತಿ ಆದೇಶವನ್ನು ರದ್ದುಪಡಿಸಿ, ತಕ್ಷಣದಿಂದಲೇ ಸೇವೆಯಿಂದ ತೆಗೆದು ಹಾಕಲು ಕ್ರಮ ಕೈಗೊಳ್ಳಲಾಗುವುದು.
14. ಪರೀಕ್ಷಾರ್ಥ ಅವಧಿಯಲ್ಲಿ ಯಾವುದೇ ವರ್ಗಾವಣೆಗೆ ಅವಕಾಶವಿರುವುದಿಲ್ಲ.
15. ಈ ನೇಮಕಾತಿ ಆದೇಶವು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ರಿಟ್ ಅರ್ಜಿಗಳ ಸಂಖ್ಯೆ: 2034/2024, 1633/2024, 1900/2024, 1464/2024, 3455/2024, 5191/2024, 24247/2024 ರ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಹಾಗೂ ಸದರಿ ನೇಮಕಾತಿ ಅಧಿಸೂಚನೆಯ ಕುರಿತಂತೆ ಮಾನ್ಯ ಸರ್ವೋಚ್ಚ ನ್ಯಾಯಾಲಯ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಎಲ್ಲಾ ಪೀಠಗಳಲ್ಲಿ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಎಲ್ಲಾ ಪೀಠಗಳಲ್ಲಿ ದಾಖಲಾಗಿರುವ ರಿಟ್ ಅರ್ಜಿ/ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯಗಳು ನೀಡುವ ಅಂತಿಮ ತೀರ್ಪಿನ ಷರತ್ತಿಗೆ ಒಳಪಟ್ಟಿರುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಸಂಜಯ್.ಬಿ.ಎಸ್)

ಸರ್ಕಾರದ ಅಧೀನ ಕಾರ್ಯದರ್ಶಿ,  
ಉನ್ನತ ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ).